



# ಕರ್ನಾಟಕ ರಾಜ್ಯಪತ್ರ

## ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ ೧೪೬	ಬೆಂಗಳೂರು, ಗುರುವಾರ, ಮಾರ್ಚ್ ೨೧, ೨೦೧೧ (ಚೈತ್ರ ೧೦, ಶಕ ವರ್ಷ ೧೯೩೩)	ಸಂಚಿಕೆ ೧೩
-----------	---	-----------

### ಭಾಗ - ೨

ನೇಮಕಗಳು, ಸ್ಥಳ ನೇಮಕಗಳು, ವರ್ಗಾವಣೆಗಳು, ರಜೆ ಮತ್ತು ಅಧಿಕಾರಿಗಳು,  
ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು

ಸಾರಿಗೆ ಸಚಿವಾಲಯ  
ಅಧಿಸೂಚನೆ

ಸಂಖ್ಯೆ: ಸಾರಿಇ 110 ಸಾಸಂಸೇ 2010, ಬೆಂಗಳೂರು, ದಿನಾಂಕ: 25ನೇ ಫೆಬ್ರವರಿ, 2011

ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ನ Article of Associationನ 8 ಮತ್ತು 17ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ರೀ ಕೆ.ವಿ. ನಂಜುಂಡೇಗೌಡ, ಕೆ.ಆ.ಸೇ., (ಆಯ್ಕೆ ಶ್ರೇಣಿ), ವ್ಯವಸ್ಥಾಪಕ ನಿರ್ದೇಶಕರು, ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ., ಇವರನ್ನು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‌ನ ನಿರ್ದೇಶಕರ ಮಂಡಳಿಯಲ್ಲಿ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,  
ರಾಮಚಂದ್ರ,  
ಸರ್ಕಾರದ ಅಧೀನ ಕಾರ್ಯದರ್ಶಿ,  
ಸಾರಿಗೆ ಇಲಾಖೆ

ಪಿ.ಆರ್. 328

### HOME SECRETARIAT

#### NOTIFICATION-I

No: HD 263 POSIPA 2010, Bengaluru, Dated 28th February, 2011

The following Commandants have been confirmed in permanent post of Assistant Commandant of the Police Department, KSRP in the substantive vacancies under rule 19(3)(f) of the Karnataka Civil Services (General Recruitment) Rules, 1977. Their date of confirmation is with reference to their Sl.No. in the gradation list is as shown in Column 3 against their name.

Sl. No.	Name of the Officer	Confirmation date in Assistant Commandant, KSRP post	Sl. No. in the gradation list
1	2	3	4
1	Krishnappa	13-12-1993	29
2	K.M. Gangadharappa	13-12-1993	30
3	P.C. Hiremath	13-12-1993	31
4	T.S. Nataraj	09-01-1994	35
5	Ramakrishna Prasad	22-09-1999	51
6	Basavaraj Sharanappa	27-02-2000	52

By Order and in the Name of the Governor of Karnataka,  
**T.N. RAVIPRAKASH,**  
Under Secretary to Government,  
Home Department (Police Services)

P.R. 329

(೧೬೧)

**NOTIFICATION-II****No: HD 263 POSIPA 2010, Bengaluru, Dated 28th February, 2011**

The following Superintendent of Police (Non-IPS) (Armed) have been confirmed in permanent post of Deputy Superintendent of Police (Armed) of the Police Department in the substantive vacancies under rule 19(3)(f) of the Karnataka Civil Services (General Recruitment) Rules, 1977. Their date of confirmation is with reference to their Sl.No. in the gradation list is as shown in Column 3 against their name.

Sl. No.	Name of the Officer	Confirmation date in Dy. SP (Armed) post	Sl. No. in the gradation list
1	2	3	4
1	B. Shivanna	01-10-1994	33
2	R. Rajashekar	18-12-1997	51
3	V. Suresh	17-04-1998	52
4	K.D. Malligewad	04-11-1998	55
5	M.N. Jogalekar	04-11-1998	56
6	K.C.V. Mane	04-11-1998	57

By Order and in the Name of the Governor of Karnataka,  
**T.N. RAVIPRAKASH,**  
 Under Secretary to Government,  
 Home Department (Police Services)

P.R. 330

**NOTIFICATION-III****No: HD 263 POSIPA 2010, Bengaluru, Dated 28th February, 2011**

The following Superintendent of Police (Non-IPS) (Wireless) have been confirmed in permanent post of Deputy Superintendent of Police (Wireless) of the Police Department, in the substantive vacancies under rule 19(3)(f) of the Karnataka Civil Services (General Recruitment) Rules, 1977. Their date of confirmation is with reference to their Sl.No. in the gradation list is as shown in Column 3 against their name.

Sl. No.	Name of the Officer	Confirmation date in DY. SP (Wireless) post	Sl. No. in the gradation list
1	2	3	4
1	V. Govindaiah	24-11-1995	3
2	Chandraprakash	24-10-1996	7

By Order and in the Name of the Governor of Karnataka,  
**T.N. RAVIPRAKASH,**  
 Under Secretary to Government,  
 Home Department (Police Services)

P.R. 331

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಆಸುಇ 530 ಸಆಸೇ 2010, ಬೆಂಗಳೂರು, ದಿನಾಂಕ: 05ನೇ ಮಾರ್ಚ್, 2011

ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಶ್ರೀ ಎಸ್.ಎಂ. ಕೃಷ್ಣಮೂರ್ತಿ, ಉಪ ಗ್ರಂಥಾಧಿಕಾರಿ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರೂ. "14050-350-14400-400-16800-450-19500-525-22650-600-25050" ವೇತನ ಶ್ರೇಣಿಯ ಮುಖ್ಯ ಗ್ರಂಥಾಧಿಕಾರಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಾನಪನ್ನು ಮುಂಬಡ್ತಿ ನೀಡಿ, ಕರ್ನಾಟಕ ಸರ್ಕಾರ ಸಚಿವಾಲಯ ಗ್ರಂಥಾಲಯ, ವಿಕಾಸಸೌಧ ಇಲ್ಲಿ ಉನ್ನತೀಕರಿಸಲಾದ ಮುಖ್ಯ ಗ್ರಂಥಾಧಿಕಾರಿ ಹುದ್ದೆಗೆ ನೇಮಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ. ಆರ್. ವಿಜಯಾನಂದ ಶರ್ಮ,

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ

(ಸೇವೆಗಳು-3).

ಪಿ.ಆರ್. 332

## ಅಧಿಸೂಚನೆ

ಸಂಖ್ಯೆ: ಸಿಆಸುಇ ೦೧ ಸೇಇಮು ೨೦೧೧, ಬೆಂಗಳೂರು, ದಿನಾಂಕ: ೦೫ನೇ ಮಾರ್ಚ್, ೨೦೧೧

ಶ್ರೀ ರಾಮಚಂದ್ರ, ಸಹ ನಿರ್ದೇಶಕರು (ಆಡಳಿತ), ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವೇತನ ಶ್ರೇಣಿ ರೂ. 24450-600-25250-675-30300-750-31800ರ ನಿರ್ದೇಶಕರು, ವೃತ್ತಿ ಶಿಕ್ಷಣ ಇಲಾಖೆ, ಈ ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ನೇಮಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ. ಆರ್. ವಿಜಯಾನಂದ ಶರ್ಮ,

ಸರ್ಕಾರದ ಅಧೀನ ಕಾರ್ಯದರ್ಶಿ

ಪಿ.ಆರ್. 333

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-3).

## ಅಧಿಸೂಚನೆ

ಸಂಖ್ಯೆ: ಸಿಆಸುಇ 22 ಇಆತ 2011, ಬೆಂಗಳೂರು, ದಿನಾಂಕ: 04ನೇ ಮಾರ್ಚ್, 2011

ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಗುಂಪು 'ಎ' ಅಧಿಕಾರಿಗಳು ಕಲಂನಲ್ಲಿ ತೋರಿಸಿರುವ ಯೋಜನೆಯಲ್ಲಿ ದಿನಾಂಕದಂದು ನಿವೃತ್ತಿ ಹೊಂದಲು ಸರ್ಕಾರದ ಅನುಮತಿಯನ್ನು ನೀಡಲಾಗಿದೆ.

ಕ್ರಮ ಸಂಖ್ಯೆ	ಹೆಸರು ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ	ಜನ್ಮ ದಿನಾಂಕ	ನಿವೃತ್ತಿ ಹೊಂದಲಿರುವ ದಿನಾಂಕ
1	ಶ್ರೀ ಎನ್. ದೇವೇಂದ್ರ ಪ್ರಭು, ಪ್ರಾಚಾರ್ಯರು, ಜಿಲ್ಲಾ ತರಬೇತಿ ಸಂಸ್ಥೆ, ಚಿಕ್ಕಮಗಳೂರು.	30-07-1951	31-07-2011
2	ಶ್ರೀ ಎನ್.ಎಸ್. ಚಂದ್ರಶೇಖರ್, ಪ್ರಾಚಾರ್ಯರು, ಜಿಲ್ಲಾ ತರಬೇತಿ ಸಂಸ್ಥೆ, ಹಾಸನ.	08-12-1951	31-12-2011

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ,

ಎಲ್.ಎಸ್. ಚಂದ್ರಶೇಖರ ರಾವ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಪಿ.ಆರ್. 334

(ಆಸು-ತರಬೇತಿ).

## ಅಧಿಸೂಚನೆ

ಸಂಖ್ಯೆ: ಸಿಆಸುಇ 134 ಶಿಸನೇ 2010, ಬೆಂಗಳೂರು, ದಿನಾಂಕ: 21ನೇ ಫೆಬ್ರವರಿ, 2011

ಶ್ರೀ. ಅಶೋಕ್ ಕಾಟ್ಟಿ, ಅಧ್ಯಕ್ಷರು, ಶ್ರೀ. ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನವನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೀಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮ,

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಪಿ.ಆರ್. 335

(ರಾಜ್ಯ ಶಿಷ್ಟಾಚಾರ).

## ಅಧಿಸೂಚನೆ

ಸಂಖ್ಯೆ: ಡಿಪಿಎಆರ್ 39 ಎಸ್‌ಪಿಎಸ್ 2011, ಬೆಂಗಳೂರು, ದಿನಾಂಕ: 05ನೇ ಮಾರ್ಚ್, 2011

ಶ್ರೀ. ಹೆಚ್.ಎಸ್. ರೇವಣ್ಣ, ಐಪಿಎಸ್ (ಕೆಎನ್-2001), ಡಿಪಿಪಿ (ಉತ್ತರ ವಿಭಾಗ) ಬೆಂಗಳೂರು ಇವರು ಆಸ್ಪೀಲಿಯಾದಲ್ಲಿ 3ನೇ ಹಂತದ ಮಿಡ್ ಕರೀರ್ ತರಬೇತಿಯನ್ನು ಪೂರೈಸಿದ ನಂತರ, ಇವರಿಗೆ ದಿನಾಂಕ: 11-04-2011 ರಿಂದ 15-04-2011 ರವರೆಗೆ ಒಟ್ಟು 05(ಐದು) ದಿನಗಳ ಎಕ್ಸ್-ಇಂಡಿಯಾ ಗಳಿಕೆ ರಜೆಯನ್ನು (Ex-India Earned Leave) ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಂಜೂರು ಮಾಡಿದೆ.

ಆ ಸಂದರ್ಭದಲ್ಲಿ ದಿನಾಂಕ 09-04-2011 ಮತ್ತು 10-04-2011ರ ಸಾರ್ವತ್ರಿಕ ರಜೆಯನ್ನು ಹಾಗೂ ದಿನಾಂಕ 16-04-2011 ಮತ್ತು 17-04-2011ರ ಸಾರ್ವತ್ರಿಕ ರಜೆಯನ್ನು Ex-India ಗಳಿಕೆ ರಜೆಗೆ ಹೊಂದಿಸಿಕೊಂಡು, (Prefix & suffix) ಉಪಯೋಗಿಸಿಕೊಳ್ಳಲು ಸಹ ಅನುಮತಿಯನ್ನು ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ್ ಪಿ. ಅತ್ತೆ,

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿ.ಆ.ಸು.ಇ. (ಸೇವೆಗಳು-4).

ಪಿ.ಆರ್. 336

## ಅಧಿಸೂಚನೆ

ಸಂಖ್ಯೆ: ಡಿಪಿಎಆರ್ 39 ಎಸ್‌ಪಿಎಸ್ 2011, ಬೆಂಗಳೂರು, ದಿನಾಂಕ: 05ನೇ ಮಾರ್ಚ್, 2011

ಶ್ರೀ. ಟಿ.ಜಿ. ಕೃಷ್ಣ ಭಟ್ಟ, ಐಪಿಎಸ್ (ಕೆಎನ್-2001), ಡಿಸಿಪಿ (ಆಡಳಿತ) ಬೆಂಗಳೂರು ಇವರು ಆಸ್ಪೀಲಿಯಾದಲ್ಲಿ 3ನೇ ಹಂತದ ಮಿಡ್ ಕರೀರ್ ತರಬೇತಿಯನ್ನು ಪೂರೈಸಿದ ನಂತರ, ಇವರಿಗೆ ದಿನಾಂಕ: 11-04-2011 ರಿಂದ 15-04-2011 ರವರೆಗೆ ಒಟ್ಟು 05(ಐದು) ದಿನಗಳ ಎಕ್ಸ್-ಇಂಡಿಯಾ ಗಳಿಕೆ ರಜೆಯನ್ನು (Ex-India Earned Leave) ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಂಜೂರು ಮಾಡಿದೆ.

ಆ ಸಂದರ್ಭದಲ್ಲಿ ದಿನಾಂಕ 09-04-2011 ಮತ್ತು 10-04-2011ರ ಸಾರ್ವತ್ರಿಕ ರಜೆಯನ್ನು ಹಾಗೂ ದಿನಾಂಕ 16-04-2011 ಮತ್ತು 17-04-2011ರ ಸಾರ್ವತ್ರಿಕ ರಜೆಯನ್ನು Ex-India ಗಳಿಕೆ ರಜೆಗೆ ಹೊಂದಿಸಿಕೊಂಡು (Prefix & suffix) ಉಪಯೋಗಿಸಿಕೊಳ್ಳಲು ಸಹ ಅನುಮತಿಯನ್ನು ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಅಶೋಕ್ ಪಿ. ಅತ್ತೆ,

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿ.ಆ.ಸು.ಇ. (ಸೇವೆಗಳು-4).

ಪಿ.ಆರ್. 337

## ಒಳಾಡಳಿತ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಒಇ 10 ಪಿಪಿಇ 2011, ಬೆಂಗಳೂರು, ದಿನಾಂಕ: 28ನೇ ಜನವರಿ, 2011

ಈ ಕೆಳಕಂಡ ತಃಖ್ತೆಯ ಅಂಕಣ (2)ರಲ್ಲಿ ನಮೂದಿಸಿರುವ ನ್ಯಾಯಾಲಯಗಳಲ್ಲಿ ತಃಖ್ತೆಯ ಅಂಕಣ (3) ಮತ್ತು (4)ರಲ್ಲಿ ನಮೂದಿಸಿರುವ ಪ್ರಕರಣ ಮತ್ತು ಪ್ರತಿ ಪ್ರಕರಣಗಳು ದಾಖಲಾಗಿರುತ್ತವೆ. ಆದ ಕಾರಣ ಅಂಕಣ (4)ರಲ್ಲಿ ನಮೂದಿಸಿರುವ ಪ್ರತಿ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಅಂಕಣ (5)ರಲ್ಲಿ ನಮೂದಿಸಿರುವ ಅಭಿಯೋಜಕರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿದೆ.

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
1.	1ನೇ ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಗುಲ್ಬರ್ಗಾ	ಸಿ.ಸಿ. 1875/09	ಸಿ.ಸಿ. 1876/09	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಗುಲ್ಬರ್ಗಾ
2.	ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ	ಸಿ.ಸಿ. 492/09 494/09 32/10 417/09 535/09 72/10 169/10 173/10 177/10	ಸಿ.ಸಿ. 493/09 495/09 415/09 496/09 536/09 41/10 170/10 174/10 179/10	ಸಹಾಯಕ ಸರ್ಕಾರಿ ಅಭಿಯೋಜಕರು, ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ
3.	ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ	ಸಿ.ಸಿ. 145/09 469/08 108/09 106/09 152/09 273/09 439/09 498/09 657/09 674/09 195/10	ಸಿ.ಸಿ. 538/07 29/09 37/09 34/09 209/09 274/09 460/09 449/09 658/09 699/09 196/10	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
	ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ	370/10 367/10 198/09 193/09 290/08 381/10 233/10 75/10 589/09 560/09 352/09 296/04 183/09 159/09	371/10 368/10 199/09 194/09 358/08 269/10 111/10 12/10 590/09 561/09 353/09 304/09 184/09 160/09	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಆಳಂದ
4.	1ನೇ ಅಧಿಕ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ	ಸಿ.ಸಿ. 3900/09 1711/08	ಸಿ.ಸಿ. 1880/09 1712/08	ಸಹಾಯಕ ಅಭಿಯೋಗ ನಿರ್ದೇಶಕರು, ಮೊಲೀಸ್ ಆಯುಕ್ತರ ಕಛೇರಿ, ಹುಬ್ಬಳ್ಳಿ
5.	1ನೇ ಅಪರ ಸತ್ರ ನ್ಯಾಯಾಲಯ, ಬಳ್ಳಾರಿ	ಸ್ಟೇಷನ್ 2/09	ಎಸ್.ಸಿ. 56/09	ಪ್ರಧಾನ ಸರ್ಕಾರಿ ಅಭಿಯೋಜಕರು, ಪ್ರಧಾನ ಸತ್ರ ನ್ಯಾಯಾಲಯ, ಬಳ್ಳಾರಿ
6.	1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ	ಸ್ಟೇಷನ್ 128/09	ಎಸ್.ಸಿ. 25/10	ಪ್ರಧಾನ ಸರ್ಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಳ್ಳಾರಿ
7.	ಸಿಜೆಎಂ ನ್ಯಾಯಾಲಯ, ಹಾವೇರಿ	ಸಿ.ಸಿ. 101/10	ಸಿ.ಸಿ. 102/10	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹಾವೇರಿ
8.	ಸಿಜೆಎಂ ನ್ಯಾಯಾಲಯ, ದಾವಣಗೆರೆ	ಸಿ.ಸಿ. 1374/09	ಸಿ.ಸಿ. 1933/09	ಸಹಾಯಕ ಸರ್ಕಾರಿ ಅಭಿಯೋಜಕರು, 3ನೇ ಅಧಿಕ ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ದಾವಣಗೆರೆ
9.	ಪ್ರಧಾನ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕಮಗಳೂರು	ಸಿ.ಸಿ. 1586/05	ಸಿ.ಸಿ. 1424/05	ಸಹಾಯಕ ಸರ್ಕಾರಿ ಅಭಿಯೋಜಕರು, ಹೆಚ್ಚುವರಿ ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕಮಗಳೂರು
10.	ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಮುದ್ದೇಬಿಹಾಳ್	ಸಿ.ಸಿ. 58/08	ಸಿ.ಸಿ. 59/08	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಮುದ್ದೇಬಿಹಾಳ್
11.	ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ	ಸ್ಟೇಷನ್ 131/08	ಎಸ್.ಸಿ. 95/09	ಸರ್ಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ
12.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಜೇವರ್ಗಿ	ಸಿ.ಸಿ. 366/09 148/10	ಸಿ.ಸಿ. 367/09 149/10	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಶಹಾಪುರ
13.	ತ್ವರಿತ ವಿಲೇವಾರಿ ನ್ಯಾಯಾಲಯ, ಕೆ.ಜಿ.ಎಫ್.	ಎಸ್.ಸಿ. 77/10	ಎಸ್.ಸಿ. 124/10	1ನೇ ಅಪರ ಸರ್ಕಾರಿ ಅಭಿಯೋಜಕರು, 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
14.	ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಚನ್ನಪಟ್ಟಣ	ಸಿ.ಸಿ. 800/07	ಸಿ.ಸಿ. 145/08	ಅಧಿಕ ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಚನ್ನಪಟ್ಟಣ
15.	ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಯಾದಗಿರಿ	ಎಸ್.ಸಿ. 35/10	ಎಸ್.ಸಿ. 83/10	ಅಪರ ಸರ್ಕಾರಿ ಅಭಿಯೋಜಕರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು
16.	ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಸವನ ಬಾಗೇವಾಡಿ	ಸಿ.ಸಿ. 303/10 152/10	ಸಿ.ಸಿ. 301/10 361/10	ಸಹಾಯಕ ಸರ್ಕಾರಿ ಅಭಿಯೋಜಕರು, 1ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಿಜಾಪುರ
17.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಮೊಳಕಾಲ್ಮೂರು	ಸಿ.ಸಿ. 133/07	ಸಿ.ಸಿ. 217/07	ಸಹಾಯಕ ಅಭಿಯೋಗ ನಿರ್ದೇಶಕರು, ಬಳ್ಳಾರಿ
18.	ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಮದುರ್ಗ	ಸಿ.ಸಿ. 242/10 301/10	ಸಿ.ಸಿ. 243/10 314/10	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಮದುರ್ಗ
19.	ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಮದುರ್ಗ	ಸಿ.ಸಿ. 202/09 275/09 241/09 389/09 114/10 233/10	ಸಿ.ಸಿ. 287/09 388/09 250/09 443/09 164/10 240/10	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಮದುರ್ಗ
20.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಶಿಗ್ಗಾವ	ಸಿ.ಸಿ. 238/08	ಸಿ.ಸಿ. 363/08	ಸಹಾಯಕ ಸರ್ಕಾರಿ ಅಭಿಯೋಜಕರು, 1ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹಾವೇರಿ
21.	2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಿಜಾಪುರ	ಸಿ.ಸಿ. 2301/08 1456/10	ಸಿ.ಸಿ. 2325/08 1458/10	ಸಹಾಯಕ ಸರ್ಕಾರಿ ಅಭಿಯೋಜಕರು, 1ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಿಜಾಪುರ
22.	6ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು	ಸ್ಟೇಶನ್ 121/08	ಸಿ.ಸಿ. 04/10	ಅಭಿಯೋಗ ಉಪ ನಿರ್ದೇಶಕರು, ಮೈಸೂರು ವಿಭಾಗ, ಮೈಸೂರು
23.	ಶೀಘ್ರವಿಲೇವಾರಿ ನ್ಯಾಯಾಲಯ, ಹುಣಸೂರು	ಎಸ್.ಸಿ. 130/09	ಸಿ.ಸಿ. 278/09	2ನೇ ಅಧಿಕ ಸರ್ಕಾರಿ ಅಭಿಯೋಜಕರು, 2ನೇ ಅಧಿಕ ಸತ್ರ ನ್ಯಾಯಾಲಯ, ಮೈಸೂರು
24.	ಪ್ರಧಾನ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯ, ಸೋಮವಾರ ಪೇಟೆ	ಸಿ.ಸಿ. 1199/09	ಸಿ.ಸಿ. 1233/09	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಮಡಿಕೇರಿ
25.	ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಕೊಳ್ಳೇಗಾಲ	ಸಿ.ಸಿ. 267/10	ಸಿ.ಸಿ. 268/10	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಕೊಳ್ಳೇಗಾಲ
26.	3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ	ಸ್ಟೇಶನ್ 45/09	ಎಸ್.ಸಿ. 408/10	6ನೇ ಅಧಿಕ ಸರ್ಕಾರಿ ಅಭಿಯೋಜಕರು, 6ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ
27.	ಅಧಿಕ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ತಿಪಟೂರು	ಸಿ.ಸಿ. 989/09	ಸಿ.ಸಿ. 991/09	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ತಿಪಟೂರು

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
28.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಕುಂದಗೋಳ	ಸಿ.ಸಿ. 10/10	ಸಿ.ಸಿ. 50/10	ಸಹಾಯಕ ಸರ್ಕಾರಿ ಅಭಿಯೋಜಕರು, 4ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ
29.	ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಾಗಲಕೋಟೆ	ಸಿ.ಸಿ. 906/10	ಸಿ.ಸಿ. 1137/10	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಾಗಲಕೋಟೆ
30.	ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಇಂಡಿ	ಸಿ.ಸಿ. 166/08	ಸಿ.ಸಿ. 462/08	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಇಂಡಿ
31.	ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಯಬಾಗ್	ಸಿ.ಸಿ. 555/09	ಸಿ.ಸಿ. 521/09	ಅಧಿಕ ಸಹಾಯಕ ಸರ್ಕಾರಿ ಅಭಿಯೋಜಕರು, ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ, ರಾಯಬಾಗ್
32.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಕುಂದಗೋಳ	ಸಿ.ಸಿ. 197/09	ಸಿ.ಸಿ. 223/09	ಸಹಾಯಕ ಸರ್ಕಾರಿ ಅಭಿಯೋಜಕರು, 4ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ
33.	ಅಧಿಕ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಶ್ರೀರಂಗಪಟ್ಟಣ	ಸಿ.ಸಿ. 38/10	ಸಿ.ಸಿ. 735/09	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಶ್ರೀರಂಗಪಟ್ಟಣ
34.	ಜೆ.ಎಂ.ಎಫ್.ಸಿ. ನ್ಯಾಯಾಲಯ, ತೀರ್ಥಹಳ್ಳಿ	ಸಿ.ಸಿ. 2091/01	ಸಿ.ಸಿ. 2001/01	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಸಾಗರ
35.	1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ	ಸ್ಪೆ.ಕೇ 47/08	ಎಸ್.ಸಿ. 7/09	ಪ್ರಧಾನ ಸರ್ಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ
		127/09	132/06	
36.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಶೋರಾಪುರ	ಸಿ.ಸಿ. 385/08	ಸಿ.ಸಿ. 234/09	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಶೋರಾಪುರ
37.	2ನೇ ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಶಿವಮೊಗ್ಗ	ಸಿ.ಸಿ. 2618/09	ಸಿ.ಸಿ. 3471/09	3ನೇ ಅಧಿಕ ಸಹಾಯಕ ಸರ್ಕಾರಿ ಅಭಿಯೋಜಕರು, ಶಿವಮೊಗ್ಗ
38.	ಸಿಜೆಎಂ ನ್ಯಾಯಾಲಯ, ಕೊಪ್ಪಳ	ಸಿ.ಸಿ. 42/10	ಸಿ.ಸಿ. 3/10	ಸಹಾಯಕ ಅಭಿಯೋಗ ನಿರ್ದೇಶಕರು, ಕೊಪ್ಪಳ
39.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಮುಂಡಗೋಡು	ಸಿ.ಸಿ. 215/10	ಸಿ.ಸಿ. 216/10	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಅಧಿಕ ಜೆ.ಎಂ.ಎಫ್.ಸಿ. ನ್ಯಾಯಾಲಯ, ಸಿರ್ಸಿ
40.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಬೆಳ್ತಂಗಡಿ	ಸಿ.ಸಿ. 81/10	ಸಿ.ಸಿ. 20/10	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಪುತ್ತೂರು
41.	ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಿಜಾಪುರ	ಎಸ್.ಸಿ. 135/09	ಎಸ್.ಸಿ. 72/09	2ನೇ ಅಧಿಕ ಸರ್ಕಾರಿ ಅಭಿಯೋಜಕರು, ಬಿಜಾಪುರ
42.	ಪ್ರಧಾನ ಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕಮಗಳೂರು	ಸಿ.ಸಿ. 3366/06	ಎಸ್.ಸಿ. 3338/06	ಸಹಾಯಕ ಸರ್ಕಾರಿ ಅಭಿಯೋಜಕರು, 1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕಮಗಳೂರು
43.	1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ	ಸ್ಪೆ.ಕೇ 36/09	ಎಸ್.ಸಿ. 6/10	ಪ್ರಧಾನ ಸರ್ಕಾರಿ ಅಭಿಯೋಜಕರು, ಪ್ರಧಾನ ಸತ್ರ ನ್ಯಾಯಾಲಯ, ಬಳ್ಳಾರಿ
		4/10	76/10	

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣ ಸಂಖ್ಯೆ Sc/cc/Spl.cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
44.	ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ	ಎಸ್.ಸಿ. 10/09	ಎಸ್.ಸಿ. 116/10	1ನೇ ಅಪರ ಸರ್ಕಾರಿ ಅಭಿಯೋಜಕರು, ಕೋಲಾರ
45.	ಸಿಜೆ (ಕೆಪಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಮೊಳಕಾಲ್ಮೂರು	ಸಿ.ಸಿ. 520/09 533/09	ಸಿ.ಸಿ. 521/09 69/10	ಸಹಾಯಕ ಅಭಿಯೋಗ ನಿರ್ದೇಶಕರು, ಬಳ್ಳಾರಿ
46.	3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ತುಮಕೂರು	ಸ್ಪೆ.ಕೆ 45/10	ಎಸ್.ಸಿ. 273/10	1ನೇ ಅಧಿಕ ಸರ್ಕಾರಿ ಅಭಿಯೋಜಕರು, ತುಮಕೂರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಸಿ.ಸಿದ್ದಪ್ಪ,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ

(ಕಾ ಮತ್ತು ಸು ಕಾಫಿಪೋಸ ಮತ್ತು ಅಭಿಯೋಗ)

ಪಿ.ಆರ್. 338

ಅಧಿಸೂಚನೆ

ಸಂಖ್ಯೆ: ಒಇ 39 ಪೊಪೆಸೆ 2011, ಬೆಂಗಳೂರು, ದಿನಾಂಕ: 07ನೇ ಮಾರ್ಚ್, 2011

ಶ್ರೀ ರಾಘವೇಂದ್ರ ಹೆಚ್. ಔರಾದ್‌ಕರ್, ಐ.ಪಿ.ಎಸ್., ಸರ್ಕಾರದ ಕಾರ್ಯದರ್ಶಿಗಳು [ಪಿ.ಸಿ.ಎ.ಎಸ್] ಒಳಾಡಳಿತ ಇಲಾಖೆ, ಕರ್ನಾಟಕ ಸರ್ಕಾರ ಇವರನ್ನು ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶ್ರೀ ಟಿ. ಸುನೀಲ್ ಕುಮಾರ್, ಐ.ಪಿ.ಎಸ್., ಇವರ ಸ್ಥಳದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ.

ಡಾ: ಡಿ.ವಿ. ಗುರುಪ್ರಸಾದ್, ಐ.ಪಿ.ಎಸ್., ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಹಾಗೂ ಕಮಾಂಡೆಂಟ್ ಜನರಲ್, ಹೋಂ ಗಾರ್ಡ್ಸ್, ಡೈರೆಕ್ಟರ್ ಸಿವಿಲ್ ಡಿಫೆನ್ಸ್ ಅಂಡ್ ಫೈರ್ ಅಂಡ್ ಎಮರ್ಜೆನ್ಸಿ ಸರ್ವಿಸಸ್, ಇವರನ್ನು ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶ್ರೀಮತಿ ಜೀಜಾ ಎಂ. ಹರಿಸಿಂಗ್, ಐ.ಪಿ.ಎಸ್., ಇವರ ಸ್ಥಳದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಟಿ.ಎನ್. ರವಿಪ್ರಕಾಶ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು)

ಪಿ.ಆರ್. 339

## PERSONNEL AND ADMINISTRATIVE REFORMS SECRETARIAT

### NOTIFICATION

NO. DPAR 604 SAS 2010(P), Bengaluru, Dated 7th March, 2011.

**Sri M.N. Vijayakumar, IAS (KN 81), waiting for posting**, is posted with immediate effect and until further orders as **Officer on Special Duty & Ex-Officio Principal Secretary to Government, (Departmental Enquiry Manual), Department of Personnel & Administrative Reforms, Bengaluru**, in the newly created post.

Government hereby declare u/r 9 of IAS (Pay) Rules, 2007 that the post of **Officer on Special Duty & Ex-Officio Principal Secretary to Government, (Departmental Enquiry Manual), Department of Personnel & Administrative Reforms, Bengaluru**, in the HAG Scale of IAS is equivalent in status and responsibilities to the cadre post of Principal Secretary to Government included in the Schedule II to the said Rules.

By order and in the Name of the Governor of Karnataka,

**M.T. REJU,**

Deputy Secretary to Government

DP & AR (Service)

P.R.340